



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ಕನ್ನಡ
ವಾರ್ತಾಪತ್ರಿಕೆ

ಸಂಪುಟ : 32 | ಸಂಚಿಕೆ : 21 | 27 ಆಗಸ್ಟ್ 2025 | ಬುಧವಾರ | ಪುಟಗಳು : 8 | ಬೆಲೆ : 2/-

**ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ
ನಿರ್ದೇಶಕರಿಗೆ ಹಾಗೂ ಹೊಸದಾಗಿ ಆಯ್ಕೆಯಾದ ನಿರ್ದೇಶಕರುಗಳಿಗೆ ಮತ್ತು
ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ**



ಹಾವೇರಿ : ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳವು ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ನಿರ್ದೇಶಕರಿಗೆ ಹಾಗೂ ಹೊಸದಾಗಿ ಆಯ್ಕೆಯಾದ ನಿರ್ದೇಶಕರುಗಳಿಗೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ದಿನಾಂಕ : 22.08.2025ರಂದು ಹಾವೇರಿಯಲ್ಲಿ ಏರ್ಪಡಿಸಿದ್ದ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಮಹಾಮಂಡಳದ ನಿರ್ದೇಶಕರಾದ ಶ್ರೀ ರಾಘವ ವಿಷ್ಣು ಬಾಳೇರಿ ಉದ್ಘಾಟಿಸಿ ಮಾತನಾಡಿ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳವು ರಾಷ್ಟ್ರದಲ್ಲಿಯೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ವಿಚಾರ ಸಂಕಿರಣಗಳನ್ನು ಏರ್ಪಡಿಸಿ ಪಟ್ಟಣ ಸಹಕಾರ ಬ್ಯಾಂಕುಗಳ ಬೆಳವಣಿಗೆಗೆ ಶ್ರಮಿಸುತ್ತಿದೆ. ಸಹಕಾರ ಕ್ಷೇತ್ರದಲ್ಲಿ ಶಿಕ್ಷಣ-ತರಬೇತಿ, ವಿಚಾರ ಸಂಕಿರಣಗಳು ನಿರಂತರವಾಗಿ ನಡೆಯುತ್ತಿರಬೇಕು. ಬ್ಯಾಂಕಿಂಗ್‌ನಲ್ಲಿ ಪ್ರತಿ ನಿತ್ಯವೂ ಹೊಸ ಹೊಸ ಅಂಶಗಳನ್ನು ಕಲಿಯುತ್ತಲೇ ಸಾಗಬೇಕಾಗಿದೆ. ಪ್ರಯುಕ್ತ, ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ, ವಿಚಾರ ಸಂಕಿರಣದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾಮಂಡಳದ ಶಿಕ್ಷಣ ನಿಧಿ ಸಲಹಾ ಸಮಿತಿ ಸದಸ್ಯರಾದ ಶ್ರೀ ಷಣ್ಮುಖಪ್ಪ ಎಸ್. ಮುಚ್ಚಂಡಿ ಮಾತನಾಡಿ ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಹಲವಾರು ಕಾರ್ಯಕ್ರಮಗಳನ್ನು

ಏರ್ಪಡಿಸುತ್ತಾ ಬಂದಿರುತ್ತದೆ. ಪ್ರತಿ ತಿಂಗಳಿಗೊಮ್ಮೆ ತರಬೇತಿ ವಿಚಾರ ಸಂಕಿರಣ ಕಾರ್ಯಾಗಾರಗಳನ್ನು ಮಹಾಮಂಡಳದ ಅಧ್ಯಕ್ಷರಾದ ಶ್ರೀ ಎಚ್.ಕೆ.ಪಾಟೀಲರ ನಿರ್ದೇಶನದ ಅನ್ವಯ ಮಹಾಮಂಡಳ ಆಯೋಜಿಸುತ್ತಾ ಬಂದಿದೆ. ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲಿಕ್ಕೆ ಇಂತಹ ವಿಚಾರ ಸಂಕಿರಣಗಳು ಅನುಕೂಲವಾಗುತ್ತವೆ ಎಂದರು.

ಪ್ರಿಯದರ್ಶಿನಿ ಮಹಿಳಾ ಅರ್ಬನ್ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಶ್ರೀಮತಿ ದಾಕ್ಷಾಯಿಣಿ ಗಾಣಿಗೇರ, ಹಾವೇರಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅಜಿತ ಮಾಗಾವಿ ಮಾತನಾಡಿದರು.

ಈ ವಿಚಾರ ಸಂಕಿರಣದಲ್ಲಿ Role of Board of Directors for UCBs ಮತ್ತು Recent RBI Guideline ವಿಷಯಗಳ ಕುರಿತು ಬ್ಯಾಂಕಿಂಗ್ ತಜ್ಞರಾದ ಶ್ರೀ ಜನಾರ್ದನ ಸೌಕರ್‌ರವರು, FSWM Banks and PCA Norms ಮತ್ತು Technology Adoption - Role of NPCI and its Products ವಿಷಯಗಳ ಕುರಿತು ಬ್ಯಾಂಕಿಂಗ್ ತಜ್ಞರಾದ ಶ್ರೀ ಎಸ್.ಜಿ. ಕುಲಕರ್ಣಿ ರವರುಗಳು ಉಪನ್ಯಾಸ ನೀಡಿದರು.

ಪ್ರಾರಂಭದಲ್ಲಿ ವಿಚಾರ ಸಂಕಿರಣಕ್ಕೆ ಆಗಮಿಸಿದ್ದ ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳನ್ನು ಹಾಗೂ ಗಣ್ಯರನ್ನು ಮಹಾಮಂಡಳದ ಉಪಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಅನಿಲ ಎಚ್. ಕಿರೇಸೂರರವರು ಸ್ವಾಗತಿಸಿ, ಕೊನೆಯಲ್ಲಿ ವಂದನಾರ್ಪಣೆ ಸಲ್ಲಿಸಿದರು. ಈ ವಿಚಾರ ಸಂಕಿರಣದಲ್ಲಿ ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳಿಂದ ಸುಮಾರು 100ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ, ವಿಚಾರ ಸಂಕಿರಣದ ಸದುಪಯೋಗವನ್ನು ಪಡೆದುಕೊಂಡರು.

ಸಂಪಾದಕೀಯ

ಆತ್ಮೀಯ ಸಹಕಾರಿಗಳೇ...



ಜಿಎಸ್‌ಟಿ-2.0 ಜನಸಾಮಾನ್ಯರ ಬದುಕನ್ನು ಸಹನೀಯಗೊಳಿಸಲಿ

ಎಂಟು ವರ್ಷಗಳ ಹಿಂದೆ, ಕೇಂದ್ರ ಸರಕಾರವು ದೇಶದಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣೆ ತರುವ ಸಲುವಾಗಿ ಸರಕು ಮತ್ತು ಸೇವಾ ತೆರಿಗೆ-ಜಿಎಸ್‌ಟಿ ವ್ಯವಸ್ಥೆಯನ್ನು 2017ರ ಜುಲೈ 1ರಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮಧ್ಯರಾತ್ರಿ 12 ಗಂಟೆಗೆ ಅಂದಿನ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ದೇಶದಾದ್ಯಂತ ಒಮ್ಮೆಲೆ ಚಾಲನೆ ನೀಡಿದ್ದರು.

ಇದರ ಮುಖ್ಯ ಉದ್ದೇಶ ಆವರೆವಿಗೂ ವಿವಿಧ ರಾಜ್ಯಗಳಲ್ಲಿ ಇದ್ದ ಬಹು ಸ್ವರೂಪದ ತೆರಿಗೆ ವ್ಯವಸ್ಥೆಯನ್ನು ಅಂತ್ಯಗೊಳಿಸಿ, ಇಡೀ ದೇಶಕ್ಕೆ ಅನ್ವಯಿಸುವ ಹಾಗೆ ಏಕರೂಪದ ತೆರಿಗೆ ವ್ಯವಸ್ಥೆ ರೂಪಿಸಿ, ಜಿಎಸ್‌ಟಿ ಅನ್ನು ಜಾರಿಗೆ ತರಲಾಯಿತು. ಆದರೆ, ಜಾರಿಗೆ ಬಂದ ದಿನದಿಂದಲೂ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸಲ್ಲಿಕೆಯಲ್ಲಿನ ಹಲವು ಲೋಪಗಳು ತೀವ್ರ ಟೀಕೆಗೆ ಒಳಗಾದವು. ತೆರಿಗೆ ಸಲ್ಲಿಕೆಯಲ್ಲಿನ ಹಲವು ಕ್ಷಿಪ್ಪಕರ ಪ್ರಕ್ರಿಯೆ, ಜನಸಾಮಾನ್ಯರ ಅಗತ್ಯ ವಸ್ತುಗಳಿಗೂ ಅಧಿಕ ತೆರಿಗೆ ವಿಧಿಸಲಾಗಿರುವುದು, ವಿವಿಧ ಸರಕುಗಳ ಮೇಲೆ ವಿವಿಧ ರೀತಿಯ ತೆರಿಗೆ ಹಂತಗಳು ಸೇರಿದಂತೆ ಹಲವು ಕಾರಣಗಳಿಗಾಗಿ ಜಿಎಸ್‌ಟಿ ತೆರಿಗೆ ಕುರಿತು ಅಕ್ಷೇಪಣೆಗಳು ವರದಿಯಾಗುತ್ತಲೇ ಇದ್ದವು.

ಈ ಹಿನ್ನೆಲೆಯಲ್ಲಿ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸುಧಾರಿಕರಣ ತರಲು ಆರ್ಥಿಕ ತಜ್ಞರು, ಸೇವಾದಾತರು, ಎಲ್ಲ ವಸ್ತುಗಳಿಗೆ ತೆರಿಗೆ ತೆತ್ತು ಬಸವಳಿದ ಜನ ಸಾಮಾನ್ಯರು ಕಳೆದ ಎಂಟು ವರ್ಷಗಳಿಂದ ಒತ್ತಾಯಿಸುತ್ತಲೇ ಇದ್ದರು. ಅದರ ಈ ಎಲ್ಲ ಒತ್ತಾಯಗಳಿಗೆ, ಅಕ್ಷೇಪಣೆಗಳಿಗೆ ಕಿವುಡಾಗಿಯೇ ಇದ್ದ ಕೇಂದ್ರ ಸರ್ಕಾರ ಇದೀಗ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಮುಂದಾಗಿದೆ.

ಕೇಂದ್ರ ಸರ್ಕಾರವು ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲು ಸಿದ್ಧತೆಗಳು ನಡೆದಿದ್ದು, ನಾಲ್ಕು ಹಂತಗಳ ತೆರಿಗೆ ಸ್ಟಾಬ್‌ಗಳನ್ನು ಎರಡಕ್ಕೆ ಇಳಿಸುವ ಪ್ರಸ್ತಾವಕ್ಕೆ ಅನುಮೋದನೆಯನ್ನು ಜಿಎಸ್‌ಟಿ ಸುಧಾರಣೆಗಳಿಗಾಗಿಯೇ ರಚಿಸಿದ ಸಚಿವರ ಗುಂಪಿನ ಸಮಿತಿ ಶಿಫಾರಸ್ಸು ಮಾಡಿದೆ. ಅದರ ಪ್ರಕಾರ ತೆರಿಗೆ ಸರಳೀಕರಣಗೊಳಿಸಿದ ಜಿಎಸ್‌ಟಿ-2.0 ದೀಪಾವಳಿ ವೇಳೆಗೆ ಜಾರಿಗೆ ಬರಲಿದೆ ಎಂದು ಸ್ವತಃ ಪ್ರಧಾನ ಮಂತ್ರಿಗಳೇ ತಿಳಿಸಿದ್ದಾರೆ.

ಜಿಎಸ್‌ಟಿ ಜಾರಿಯಾದಾಗಿನಿಂದ ಜನ ಸಾಮಾನ್ಯರು, ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಗಳು ಸಾಕಷ್ಟು ಸಂಕಷ್ಟ ಅನುಭವಿಸಿವೆ. ಬ್ಯಾಂಕಿಂಗ್, ಉದ್ಯಮ, ಕೈಗಾರಿಕಾ, ನಿರ್ಮಾಣ, ಕೃಷಿ ವಲಯಗಳಿಗೆ ಸಾಕಷ್ಟು ಧಕ್ಕೆಯಾಗಿದ್ದು ಅವು ಸಾಕಷ್ಟು ಕುಸಿತ ಕಂಡಿವೆ. ಪ್ರಸ್ತುತ ಬ್ಯಾಂಕುಗಳಲ್ಲಿ ನಗದು ಕೊರತೆ ಇಲ್ಲ. ಆದರೆ, ಅವು ಕೈಗಾರಿಕೆಗಳಿಗೆ ಬ್ಯಾಂಕುಗಳು ಸಾಲ ನೀಡಲು ಹಿಂದೇಟು ಹಾಕುತ್ತಿವೆ. ಆರ್ಥ ಇಷ್ಟೇ; ಸಾಲ ವಿತರಣೆಯು ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ.

ತಡವಾಗಿಯಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮುಂದಿನ ದಿನಗಳಲ್ಲಿ ಆರ್ಥಿಕ ಸ್ಥಿತಿಯ ಸ್ವಲ್ಪ ಮಟ್ಟಿಗೆ ಸುಧಾರಿಸಬಹುದೆನ್ನುವ ಆಶಾವಾಸವನ್ನು ಇಟ್ಟುಕೊಳ್ಳಬಹುದಾಗಿದೆ. ದೀಪಾವಳಿಯ ನಂತರ ಜಾರಿಗೆ ಬರಲಿರುವ ಜಿಎಸ್‌ಟಿ-2.0 ಜನಸಾಮಾನ್ಯರ ಬದುಕನ್ನು ಸಹನೀಯಗೊಳಿಸಲಿ ಎಂದು ಆಶಿಸುತ್ತೇನೆ.

» ಎಚ್.ಕೆ. ಪಾಟೀಲ

ಪಟ್ಟಣ ಸಹಕಾರ ಬ್ಯಾಂಕುಗಳ ಗಮನಕ್ಕೆ

ಮಹಾಮಂಡಳವು “ವಾರಪತ್ರಿಕೆ” ಹಾಗೂ “ತೈಮಾಸಿಕ ಬ್ಯಾಂಕಿಂಗ್ ಪ್ರಪಂಚ ಪತ್ರಿಕೆ” ಎಂಬ ಎರಡು ಪತ್ರಿಕೆಗಳನ್ನು ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಸಹಕಾರ ಕ್ಷೇತ್ರ, ಬ್ಯಾಂಕಿಂಗ್ ಕ್ಷೇತ್ರ ಹಾಗೂ ಇತರೆ ಉಪಯುಕ್ತ ಸುದ್ದಿ / ವಿಚಾರಗಳನ್ನು ಹಾಗೂ ಇತ್ತೀಚಿನ ದಿನಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾವಣೆಗೊಳಪಡುವ ಸಹಕಾರಿ ಕಾನೂನು ವಿದ್ಯಮಾನಗಳ ಕುರಿತು ಪ್ರಶೋತ್ತರ, ವಿವಿಧ ಬ್ಯಾಂಕುಗಳ ಯಶೋಗಾಥೆ, ಪ್ರಗತಿಚಿತ್ರ, ಬ್ಯಾಂಕುಗಳಲ್ಲಿ ಜರುಗಿರುವ ವಿವಿಧ ಸಮಾರಂಭಗಳ ವಿವರಗಳನ್ನು ಪ್ರಕಟಿಸಲಾಗುತ್ತಿದೆ.

ಈಗಾಗಲೇ ಪಟ್ಟಣ ಸಹಕಾರ ಬ್ಯಾಂಕುಗಳ ವಾರ್ಷಿಕ ಮಹಾಸಭೆಗಳು ಜರುಗುತ್ತಿದ್ದು, ಮಹಾಸಭೆಯ ಛಾಯಾಚಿತ್ರ (ಪೋಟೋ) ವನ್ನು ಮತ್ತು ವರದಿಗಳನ್ನು ಹಾಗೂ ಬ್ಯಾಂಕಿಗೆ ಸಂಬಂಧಿಸಿದ ವರದಿಗಳನ್ನು ಕೂಡಲೇ ಮಹಾಮಂಡಳಕ್ಕೆ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸಕ್ಕೆ (email: editorkubf1@gmail.com ಅಥವಾ kscubfed@gmail.com) ಕಳುಹಿಸಿಕೊಟ್ಟಲ್ಲಿ ಮಹಾಮಂಡಳದ ಪತ್ರಿಕೆಗಳಲ್ಲಿ ಪ್ರಕಟಿಸಲಾಗುವುದು.

ದಿನಾಂಕ : 23.09.2025ರಂದು

ಮಹಾಮಂಡಳದ

60ನೇ ವಾರ್ಷಿಕ ಮಹಾಸಭೆ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ 2024-25ನೇ ಸಾಲಿನ 60ನೇ ವಾರ್ಷಿಕ ಮಹಾಸಭೆಯನ್ನು 23ನೇ ಸೆಪ್ಟೆಂಬರ್ 2025ರ ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಮಹಾಮಂಡಳದ ದಿ|| ಕೆ.ಎಚ್. ಪಾಟೀಲ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಸಭೆಗೆ ಮಹಾಮಂಡಳದ ಸದಸ್ಯ ಬ್ಯಾಂಕುಗಳ ಪ್ರತಿನಿಧಿಗಳು ಭಾಗವಹಿಸಬೇಕಾಗಿ ವಿನಂತಿ. ಒಂದು ಸದಸ್ಯ ಬ್ಯಾಂಕಿನಿಂದ ಒಬ್ಬ ಪ್ರತಿನಿಧಿಗೆ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ : 27ನೇ ವಾರ್ಷಿಕ ಸರ್ವಸದಸ್ಯರ ಸಭೆ



ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ 2024-25ನೇ ಆರ್ಥಿಕ ವರ್ಷದಲ್ಲಿ ರೂ.806.85 ಲಕ್ಷಗಳ ನಿವ್ವಳ ಲಾಭಗಳಿಸಿದ್ದು, ಸದಸ್ಯರ ಷೇರುಗಳಿಗೆ ಶೇ.14 ರಷ್ಟು ಲಾಭಾಂಶವನ್ನು ಇತ್ತೀಚೆಗೆ ನಡೆದ 27ನೇ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಅಧ್ಯಕ್ಷರಾದ ಸದಾಶಿವರೆಡ್ಡಿರವರು ಘೋಷಿಸಿದರು.

ಭಾರತೀಯ ರಿಸರ್ವ್ ಬ್ಯಾಂಕಿನಿಂದ ನಮ್ಮ ಬ್ಯಾಂಕಿಗೆ ನೇರ ಕ್ಲಿಯರಿಂಗ್ ಸದಸ್ಯತ್ವ ಹೊಂದಿದ್ದು, ಪ್ರಸ್ತುತ ನೇರವಾಗಿ ಕ್ಲಿಯರಿಂಗ್ ಸೇವೆಯನ್ನು ನಮ್ಮ ಬ್ಯಾಂಕಿನಿಂದಲೇ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಬ್ಯಾಂಕಿನ ಎಲ್ಲಾ ಎಂಟು ಶಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರವನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸುವ ಯೋಜನೆಯನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಬ್ಯಾಂಕು ಮಾರ್ಚ್ ಅಂತ್ಯಕ್ಕೆ ಠೇವಣಿ ಪ್ರಮಾಣವು ರೂ.446.82ಕೋಟಿ ಹಾಗೂ ಸಾಲಗಳ ಪ್ರಮಾಣವು ರೂ.316.62 ಕೋಟಿಗಳಷ್ಟಿದ್ದು ಒಟ್ಟಾರೆ ರೂ. 763.44 ಕೋಟಿಗಳಷ್ಟು ವಹಿವಾಟು ನಡೆಸಲಾಗಿದೆ. ಬ್ಯಾಂಕಿನ ನಿವ್ವಳ ನಿಷ್ಕ್ರಿಯ ಆಸ್ತಿಗಳು (NPA) ಸತತವಾಗಿ ಶೂನ್ಯ NPA ಸಾಧನೆ ಮಾಡಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹೆಚ್ಚು ಅಂಕ ಪಡೆದ



ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸದಸ್ಯರು ಮತ್ತು ಉತ್ತಮ ಗ್ರಾಹಕರಿಗೆ ಅಭಿನಂದನೆ ಸಲ್ಲಿಸಲಾಯಿತು. ನಗರದ ನಿಮ್ಮಾನ್ಸ್ ಕನ್ಸೆನ್ಸಸ್ ಸೆಂಟರ್‌ನಲ್ಲಿ ಇತ್ತೀಚೆಗೆ ನಡೆದ ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್‌ನ 27ನೇ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಧ್ಯಕ್ಷರಾದ ಸದಾಶಿವರೆಡ್ಡಿ, ಅವರೊಂದಿಗೆ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಬ್ಯಾಂಕಿನ ಸದಸ್ಯರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಗಣ್ಯ ವ್ಯಕ್ತಿಗಳಾದ ಮೇಜರ್ ಎನ್. ರಘುರಾಮರೆಡ್ಡಿರವರು - ಭಾರತೀಯ ಸೇನೆಯ ನಿವೃತ್ತ ಯೋಧರು, ಡಾ. ಎನ್. ರಾಮಕೃಷ್ಣ ರೆಡ್ಡಿರವರು - ಹಿರಿಯ ವೈದ್ಯರು, ಶ್ರೀ ರಘುರಾಮ ನಿಡವೆಂದರವರು - ಕರ್ನಾಟಕ ಔಷಧ ನಿಯಂತ್ರಣ ಇಲಾಖೆಯಲ್ಲಿ ಅಸಿಸ್ಟೆಂಟ್ ಡ್ರಗ್ ಕಂಟ್ರೋಲರ್ ಮತ್ತು ಡಾ. ಚಂದ್ರಶೇಖರ್ ರೆಡ್ಡಿರವರು - ಸಮಾಜ ಸೇವಕರು ಇವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.ಅಧ್ಯಕ್ಷರಾದ ಸದಾಶಿವರೆಡ್ಡಿ, ಅವರೊಂದಿಗೆ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಗಣ್ಯ ವ್ಯಕ್ತಿಗಳು ಇದ್ದರು.

ಶಿವ ಸಹಕಾರಿ ಬ್ಯಾಂಕ್ ನಿಯಮಿತ ಶಿಕಾರಿಪುರ ಇದರ 2024-25ನೇ ಸಾಲಿನ 29ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ



ದಿನಾಂಕ : 18.08.2025ರ ಸೋಮವಾರ ದಂದು ಶಿಕಾರಿಪುರದ ತೇರು ಬೀದಿಯಲ್ಲಿರುವ ಶ್ರೀ ತರಳುಬಾಳು ಜಗದ್ಗುರು ಸಮುದಾಯ ಭವನದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಮಹಾದೇವ ಪಾಟೀಲ್ ಮಾರವಳ್ಳಿ ಇವರ ಘನ ಅಧ್ಯಕ್ಷತೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ವಾರ್ಷಿಕ ಮಹಾಸಭೆ ಜರುಗಿತು.

ಪ್ರಥಮದಲ್ಲಿ ಪರಮಪೂಜ್ಯ ಶ್ರೀ ಮದುಜಯನಿ ಸದ್ಗುರು ಸಿಂಹಾನಾಥೇಶ ಶ್ರೀ ತರಳುಬಾಳು ಜಗದ್ಗುರು ಸಿರಿಗೇರೆಯ ಶ್ರೀ ಶ್ರೀ ಶ್ರೀ 1108 ಡಾ|| ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ಭಾವಚಿತ್ರಕ್ಕೆ ಬ್ಯಾಂಕಿನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ನಿರ್ದೇಶಕರುಗಳು ಮತ್ತು ಬ್ಯಾಂಕಿನ ಎಲ್ಲಾ ಸಿಬ್ಬಂದಿಯವರುಗಳಿಂದ ಜ್ಯೋತಿ ಬೆಳಗಿಸುವುದರೊಂದಿಗೆ ವಿಧ್ಯುಕ್ತವಾಗಿ ಮಹಾಸಭೆ ಉದ್ಘಾಟನೆಗೊಂಡಿತು.

ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷರು ರೂ.263.83 ಲಕ್ಷವೇರು ಬಂಡವಾಳ ಸಂಗ್ರಹ, ರೂ.476.86 ಲಕ್ಷ ಕಾಯ್ದಿಟ್ಟ ನಿಧಿಗಳು, ರೂ.4616 ಲಕ್ಷ ಠೇವಣಿ ಹೊಂದಿರುತ್ತದೆ. ರೂ.3350 ಲಕ್ಷ ಸಾಲ ಮುಂಗಡಗಳನ್ನು ನೀಡಿ ರೂ.1554.90 ಲಕ್ಷಗಳ ಮೊತ್ತವನ್ನು ವಿವಿಧ ರೀತಿಯ ಠೇವಣಿಗಳಲ್ಲಿ ತೊಡಗಿಸಿ ರೂ.47.27 ಲಕ್ಷ ನಿವ್ವಳ ಲಾಭಗಳಿಸಿ ಸತತ 29 ವರ್ಷಗಳಿಂದ 'ಎ' ಅಡಿಕೆ ವರ್ಗೀಕರಣದ ಶ್ರೇಣಿಯಲ್ಲಿ ಮುಂದುವರಿದಿರುತ್ತದೆ ಮತ್ತು ಈ ವರದಿ ಸಾಲಿನಲ್ಲಿ ಶೇ.10 % ಡಿವಿಡೆಂಡ್ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಮಹಾಸಭೆಯಲ್ಲಿ ಘೋಷಿಸಿದರು.

ಈ ಮಹಾಸಭೆಯಲ್ಲಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ಹೆಚ್. ಎಸ್.ರವೀಂದ್ರರವರು ಸರ್ವ ಸದಸ್ಯರನ್ನು ಸ್ವಾಗತಿಸಿ ಆಸ್ತಿ ಜವಾಬ್ದಾರಿ ತಃಖ್ತೆಯಲ್ಲಿರುವ ರಜತ ಮಹೋತ್ಸವ ನಿಧಿಯನ್ನು ಶಿರಾಳಕೊಪ್ಪದ ಬ್ಯಾಂಕಿನ ಶಾಖೆಗೆ ಕಟ್ಟಡ ನಿರ್ಮಾಣಕ್ಕೆ ಕಟ್ಟಡ ನಿಧಿಗೆ ವರ್ಗಾಯಿಸಲು ಸರ್ವಸದಸ್ಯರಲ್ಲಿ

ಕೇಳಿಕೊಂಡರು ಮಹಾಸಭೆಯಲ್ಲಿರುವ ಸರ್ವಸದಸ್ಯರು ರಜತ ನಿಧಿಯನ್ನು ಕಟ್ಟಡ ನಿಧಿಗೆ ವರ್ಗಾಯಿಸಲು ಉದಾರ ಮನಸ್ಸಿನಿಂದ ಒಪ್ಪಿ ಸರ್ವಾನುಮತದಿಂದ ತೀರ್ಮಾನಕ್ಕೆಗೊಂಡರು.

ಬ್ಯಾಂಕಿನ ವ್ಯವಸ್ಥಾಪಕರಾದ ಶ್ರೀ ಕೆ.ಆರ್. ಬಸವರಾಜಪ್ಪರವರು ಮಹಾಸಭೆಯ ಆಹ್ವಾನ ಪತ್ರಿಕೆಯನ್ನು ಓದಿ ದಾಖಲು ಗೊಳಿಸಿದರು. ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ಶ್ರೀ ಜಿ.ಪಿ. ಅರವಿಂದಕುಮಾರರವರು ಹಿಂದಿನ ಮಹಾಸಭೆಯ ನಡಾವಳಿ ಓದಿ ಮುಂಗಡ ಪತ್ರಕ್ಕಿಂತ ಹೆಚ್ಚುವರಿಯಾದ ಖರ್ಚುಗಳ ಬಗ್ಗೆ ಮಹಾಸಭೆಯ ಒಪ್ಪಿಗೆ ಪಡೆದರು. ಬ್ಯಾಂಕಿನ ನಿರ್ದೇಶಕರಾದ ಶ್ರೀ ಎಲ್.ಗಣೇಶ್‌ಯವರು ವರದಿ ಸಾಲಿನ ವಾರ್ಷಿಕ ವರದಿ ಓದಿ ಬೈಲಾ ತಿದ್ದುಪಡಿ ಮಂಡಿಸಿದರು.

ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀಮತಿ ಲೀಲಾವತಿ ಶಿವಾನಂದಪ್ಪ, ನಿರ್ದೇಶಕರಾದ ಶ್ರೀ ರಾಮಳ್ಳಿ ಶಿವಕುಮಾರರವರು, ಶ್ರೀ ಎಸ್. ನಾಗರಾಜ, ಶ್ರೀ ಮನು ಬಣಕಾರ, ಶ್ರೀ ಷಣ್ಮುಖಪ್ಪ ಜಾತ್ರೆ, ಶ್ರೀ ಕೆ.ಎಂ. ಪ್ರಕಾಶ, ಶ್ರೀಮತಿ ಶೋಭಾ ಚಂದ್ರಶೇಖರ, ಇವರುಗಳು ಮಹಾಸಭೆಯ ವಿವಿಧ ಸಭಾ ಕಾರ್ಯ ಸೂಚಿಯ ವಿಷಯಗಳನ್ನು ಮಹಾಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದರು.

ಬ್ಯಾಂಕಿನ ನಿರ್ದೇಶಕರಾದ ಶ್ರೀ ಜಿ.ಪರಮೇಶ್ವರಪ್ಪ, ಬ್ಯಾಂಕಿನ ಸಿಬ್ಬಂದಿಗಳಾದ ಶ್ರೀ ಪ್ರವೀಣ್, ಶ್ರೀ ಬಿ.ಜೆ ವೀರೇಶ್, ಶ್ರೀ ಸಚ್ಚಿನ್, ಶ್ರೀ ಶರತ್, ಶ್ರೀ ತಿಮ್ಮೇಶ್ ಹಾಗೂ ಶ್ರೀ ಚರಣ್‌ರಾಜ ಮತ್ತು ಶ್ರೀ ಜಿ.ಬಿ.ಸುರೇಶ ಇವರುಗಳು ಹಾಜರಿದ್ದರು. ಬ್ಯಾಂಕಿನ ನಿರ್ದೇಶಕರು ಹಾಗೂ ಮಾಜಿ ಉಪಾಧ್ಯಕ್ಷರಾದ ಶ್ರೀ ಜಿ.ಪರಮೇಶ್ವರಪ್ಪ ಮಗಳೂರು ಇವರು ಕಾರ್ಯಕ್ರಮ ನಿರೂಪಿಸಿದರು.

ಬ್ಯಾಂಕಿನ ಅಕೌಂಟೆಂಟರಾದ ಅಭಿಲಾಷರವರ ವಂದಾನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ : 60ನೇ ವಾರ್ಷಿಕ ಸರ್ವಸದಸ್ಯರ ಸಭೆ



ದಿನಾಂಕ : 17-08-2025ರಂದು 60ನೇ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ಶ್ರೀರಾಮಮಂದಿರ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಆರ್. ವೆಂಕಟೇಶ್‌ವರರು ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿರುವ ಸಂದರ್ಭ. 2024-25ನೇ ಸಾಲಿನ ಬ್ಯಾಂಕಿನ 60ನೇ ವಾರ್ಷಿಕ ಸರ್ವಸದಸ್ಯರ ಸಭೆಯ ಅಂಗವಾಗಿ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬ್ಯಾಂಕಿನ ಸದಸ್ಯರಿಗೆ ಗೌರವಾರ್ಪಣಾ ಸಮಾರಂಭ ಏರ್ಪಡಿಸಲಾಗಿತ್ತು.

ವಿಧಾನ ಪರಿಷತ್ ಸದಸ್ಯರಾದ ಶ್ರೀಯುತ ಎಸ್.ರವಿ, ಹೈಕೋರ್ಟಿನ ವಕೀಲರು ಹಾಗೂ ನ್ಯಾಯಮಿತ್ರ ಸಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಶ್ರೀ ಸೋಣ್ಣೇಗೌಡರು, ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಆರ್. ವೆಂಕಟೇಶ್ ಮತ್ತು ನಿರ್ದೇಶಕ ಮಂಡಳಿ ಸದಸ್ಯರುಗಳು ಭಾಗವಹಿಸಿದ್ದರು.

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10ನೇ ಎಟಿಎಂ ಉದ್ಘಾಟನೆ

ಆಗಸ್ಟ್ 10, 2025ರ ಭಾನುವಾರದಂದು ಸುರತ್ಕಲ್ ಶಾಖೆಯಲ್ಲಿ ತನ್ನ 10ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ.ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ.

ಸಮಾರಂಭವು ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಆಸ್ಪಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಪ್ರಾರಂಭವಾಯಿತು, ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಶ್ರೀ ಮೊಹಮ್ಮದ್ ಹನೀಫ್ ಅವರು ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು.



ಮುಕ್ತಾದ ಹೋಲಿ ಸ್ಪಿರಿಟ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಸ್ವಾನಿ ಪಿಂಟೊ ಅವರ ಉಪಸ್ಥಿತಿಯಲ್ಲಿ. ಎಟಿಎಂನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ಶ್ರೀ ದುರ್ಗಾ ಫೈನಾನ್ಸಿಯಲ್ ಕಾರ್ಪೊರೇಷನ್‌ನ ಮಾಲೀಕ ಶ್ರೀ ಮೆಬೈಲ್ ಸದಾಶಿವ ಶೆಟ್ಟಿ ಮಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸಹಕಾರರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಬ್ಯಾಂಕಿನ ಜನರಲ್ ಮ್ಯಾನೇಜರ್ ಶ್ರೀ ಸುನಿಲ್ ಮಿನೇಜಸ್ ಸ್ವಾಗತಿಸಿದರು. ಹಿರಿಯ ವ್ಯವಸ್ಥಾಪಕ ಶ್ರೀ ಡೆರಿಲ್ ಲಸಾದೊ ನಿರೂಪಿಸಿ ಧನ್ಯವಾದಗಳನ್ನು ಅರ್ಪಿಸಿದರು. ಶಾಖೆಯ ನಿರ್ದೇಶಕ ಶ್ರೀ ಅನಿಲ್ ಪತ್ರಾವೊ, ನಿರ್ದೇಶಕರು ಶ್ರೀ ಹರಾಲ್ಡ್ ಮೋಂತೇರೊ, ಶ್ರೀಮತಿ ಐರೀನ್ ರೆಬೆಲ್ಲೊ, ಶಾಖಾ ವ್ಯವಸ್ಥಾಪಕಿ ಶ್ರೀಮತಿ ಸುನಿತಾ ಡಿಸೋಜಾ, ಉಪ ಪ್ರಧಾನ ವ್ಯವಸ್ಥಾಪಕಿ ಶ್ರೀ ರಾಜ್ ಮಿನೇಜಸ್, ಶಾಖಾ ವ್ಯವಸ್ಥಾಪಕರು, ಸಿಬ್ಬಂದಿ ಸದಸ್ಯರು ಮತ್ತು ಗ್ರಾಹಕರು ಉಪಸ್ಥಿತರಿದ್ದರು.

ಹೊಸ ಆದಾಯ ತೆರಿಗೆ ನಿಯಮ ಜಾರಿ, ಸುತ್ತು ಮಾಹಿತಿ ನೀಡಿದರೆ ಕಾರ್ತಿ ಶಿಕ್ಷೆ

ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯಲ್ಲಿ ತಪ್ಪು ಮಾಹಿತಿ ನೀಡಿದರೆ ಅಥವಾ ಆದಾಯ ಮುಚ್ಚಿಟ್ಟರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಆದಾಯ ತೆರಿಗೆ ಇಲಾಖೆ ಎಚ್ಚರಿಸಿದೆ. ಹೊಸ ಆದಾಯ ತೆರಿಗೆ ನಿಯಮಗಳು ಜಾರಿಯಾಗಿದ್ದು, ತೆರಿಗೆದಾರರು ಸುಳ್ಳು ಕಡಿತಗಳನ್ನು ತೋರಿಸಿದರೆ ಅಥವಾ ಆದಾಯ ಮರೆಮಾಚಿದರೆ ಶೇ. 200ರವರೆಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ. ಐಟಿಆರ್ ಸಲ್ಲಿಕೆ ವೇಳೆ ಪ್ರತಿಯೊಂದು ಮಾಹಿತಿಯೂ ನಿಖರವಾಗಿರಬೇಕು ಹಾಗೂ ದಾಖಲೆಗಳನ್ನು ಇಟ್ಟುಕೊಳ್ಳುವುದು ಮುಖ್ಯ.

ಮರೆಮಾಚುವಿಕೆ, ತಪ್ಪಾದ ಐಟಿ ಆಫಾರ್ಮ್ ಆಯ್ಕೆಗೆ ದಂಡ:

ತೆರಿಗೆದಾರರು ಸುಳ್ಳು ಕಡಿತಗಳನ್ನು ತೋರಿಸಿದರೆ ಅಥವಾ ತಮ್ಮ ಆದಾಯವನ್ನು ಮರೆಮಾಚಿದರೆ ಪಾವತಿಸಬೇಕಾದ ತೆರಿಗೆಯ ಮೇಲೆ ಶೇ. 200ರವರೆಗೆ ದಂಡ, ವಾರ್ಷಿಕ ಶೇ. 24ರವರೆಗೆ ಬಡ್ಡಿ ವಿಧಿಸಲಾಗುತ್ತದೆ. ಅಲ್ಲದೆ ಸೆಕ್ಷನ್ 276 ಸಿ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯೂ ಇದೆ. ಒಂದು ವೇಳೆ ನಿಮ್ಮ ಲೆಕ್ಕ ಪರಿಶೋಧಕರು (ಸಿಎ) ಅಥವಾ ತೆರಿಗೆ ಸಲಹೆಗಾರರು ತಪ್ಪು ಮಾಡಿದರೂ, ಕಾನೂನಿನ ಪ್ರಕಾರ ತೆರಿಗೆದಾರರಾದ ನೀವೇ ಸಂಪೂರ್ಣ ಜವಾಬ್ದಾರಾಗಿರುತ್ತೀರಿ ಎಂದು ಇಲಾಖೆ ಸ್ಪಷ್ಟಪಡಿಸಿದೆ. 'ರಿಟರ್ನ್ ಸಿದ್ಧಪಡಿಸಿದ ವ್ಯಕ್ತಿಯಲ್ಲ, ಬದಲಾಗಿ ತೆರಿಗೆದಾರರನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ' ಎಂದು ಕಾನೂನಿನಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಆದ್ದರಿಂದ, ಐಟಿಆರ್ ಸಲ್ಲಿಕೆ ವೇಳೆ ಪ್ರತಿಯೊಂದು ಮಾಹಿತಿಯೂ ನಿಖರವಾಗಿದೆ ಮತ್ತು ಅದಕ್ಕೆ ಸೂಕ್ತ ದಾಖಲೆಗಳಿವೆ ಎಂಬುದನ್ನು ಖಚಿತಪಡಿಸಿಕೊಳ್ಳುವುದು ನಿಮ್ಮ ಕರ್ತವ್ಯ ಎಂದು ಇಲಾಖೆಯು ತಿಳಿಸಿದೆ. ಈ ಹೊಸ ಕಠಿಣ ನಿಯಮಗಳು ಯಾವುದೇ ವಿನಾಯಿತಿ ಇಲ್ಲದೆ ಎಲ್ಲರಿಗೂ ಅನ್ವಯಿಸುತ್ತವೆ. ಅಂದರೆ, ಸಂಬಳ ಪಡೆಯುವ ನೌಕರರು, ಫ್ರೀಲ್ಯಾನ್ಸರ್‌ಗಳು ಹಾಗೂ ಡಾಕ್ಟರ್, ವಕೀಲರು ಸೇರಿದಂತೆ ಇತರ ವೃತ್ತಿಪರರು ಮತ್ತು ಉದ್ಯಮಿಗಳಿಗೂ ಅನ್ವಯಿಸುತ್ತದೆ.

ದಂಡಕ್ಕೆ ಕಾರಣವಾಗುವ ಸಾಮಾನ್ಯ ತಪ್ಪುಗಳು ಏನೇನು?:

- ತಪ್ಪಾದ ಆಯ್ಕೆ: ನಿಮ್ಮ ಆದಾಯದ ಮೂಲಕ್ಕೆ ಸರಿಹೊಂದುವ ಫಾರ್ಮ್

ಅನ್ನು ಆಯ್ಕೆ ಮಾಡದೇ ಇರುವುದು.

- ದಾಖಲೆಗಳಿಲ್ಲದ ಡಿಡ್‌ಕ್ಲನ್: ಮನೆ ಬಾಡಿಗೆ ಭತ್ಯೆ (ಎಚ್‌ಆರ್‌ಎ) ಅಥವಾ ಇತರ ಕಡಿತಗಳಿಗೆ ಸರಿಯಾದ ಪುರಾವೆ ಒದಗಿಸದೇ ಕ್ಲೈಮ್ ಮಾಡುವುದು.
 - ಆದಾಯ ಮರೆಮಾಚುವಿಕೆ: ಬಡ್ಡಿ, ಫ್ರೀಲ್ಯಾನ್ಸ್ ಗಳಿಕೆ ಅಥವಾ ಇತರ ಮೂಲಗಳಿಂದ ಬಂದ ಹೆಚ್ಚುವರಿ ಆದಾಯವನ್ನು ಘೋಷಿಸದೇ ಇರುವುದು.
 - ವೈಯಕ್ತಿಕ ಖರ್ಚುಗಳನ್ನು ತೋರಿಸುವುದು: ವೈಯಕ್ತಿಕ ಖರ್ಚುಗಳನ್ನು ವ್ಯಾಪಾರದ ಖರ್ಚುಗಳೆಂದು ತಪ್ಪಾಗಿ ತೋರಿಸುವುದು.
- ಒಮ್ಮೆ ತಪ್ಪು ಮಾಹಿತಿ ನೀಡಿ, ನಂತರ ತೆರಿಗೆ ಇಲಾಖೆ ಅದನ್ನು ಪತ್ತೆಹಚ್ಚಿದರೆ, ನಿಮ್ಮ ರಿಟರ್ನ್ ಅನ್ನು ಪರಿಷ್ಕರಿಸಿದರೂ (ರಿವೈಸ್) ದಂಡದಿಂದ ಪಾರಾಗಲು ಸಾಧ್ಯವಿಲ್ಲ.

ದಂಡದಿಂದ ಪಾರಾಗುವುದು ಹೇಗೆ?:

- ಎಐಎಸ್‌ನೊಂದಿಗೆ ಹೋಲಿಕೆ : ಆದಾಯದ ವಿವರಗಳನ್ನು ವಾರ್ಷಿಕ ಮಾಹಿತಿ ಹೇಳಿಕೆ (ಎಐಎಸ್)ನೊಂದಿಗೆ ಹೋಲಿಸಿ ಖಚಿತಪಡಿಸಿಕೊಳ್ಳಿ
 - ದಾಖಲೆಗಳನ್ನು ಇಟ್ಟುಕೊಳ್ಳಿ : ನೀವು ಕ್ಲೈಮ್ ಮಾಡುವ ಪ್ರತಿಯೊಂದು ಕಡಿತಕ್ಕೂ ಸೂಕ್ತ ದಾಖಲೆಗಳನ್ನು (ಬಾಡಿಗೆ ರಶೀದಿ, ಬಿಲ್‌ಗಳು) ಇಟ್ಟುಕೊಳ್ಳಿ.
 - ಸರಿಯಾದ ಐಟಿಆರ್ ಫಾರ್ಮ್ ಆಯ್ಕೆ : ನಿಮ್ಮ ಆದಾಯಕ್ಕೆ ಅನುಗುಣವಾಗಿ ಸರಿಯಾದ ಐಟಿಆರ್ ಫಾರ್ಮ್ ಅನ್ನು ಆಯ್ಕೆ ಮಾಡಿ.
 - ಕೊನೆಯ ದಿನಾಂಕದೊಳಗೆ ಫೈಲ್ ಮಾಡಿ : ತಡವಾಗಿ ರಿಟರ್ನ್ ಸಲ್ಲಿಸುವುದನ್ನು ತಪ್ಪಿಸಿ. ಈ ಮೂಲಕ ದಂಡದಿಂದ ತಪ್ಪಿಸಿಕೊಳ್ಳಿ.
 - ವೃತ್ತಿಪರ ಸಲಹೆ ಪಡೆಯಿರಿ: ಅನುಮಾನಗಳಿದ್ದರೆ, ಐಟಿಆರ್ ಸಲ್ಲಿಕೆ ಮಾಡುವ ಮೊದಲು ಸರಿಯಾದ ತೆರಿಗೆ ವೃತ್ತಿಪರರೊಂದಿಗೆ ಸಮಾಲೋಚಿಸಿ.
- ಈ ಕ್ರಮಗಳ ಮೂಲಕ ಯಾವುದೇ ದೋಷಗಳಿಲ್ಲದೆ ನಿಮ್ಮ ತೆರಿಗೆ ರಿಟರ್ನ್ ಸಲ್ಲಿಸಬಹುದು ಮತ್ತು ಭಾರೀ ದಂಡಗಳಿಂದ ಪಾರಾಗಬಹುದು ಎಂದು ಆದಾಯ ತೆರಿಗೆ ಇಲಾಖೆಯು ತಿಳಿಸಿದೆ.

ಗರಿಷ್ಠ ಆದಾಯ ಗಳಿಸುವ ತೆರಿಗೆದಾರರ ಪಟ್ಟಿಯಲ್ಲಿ ಕರ್ನಾಟಕ ಟಾಪ್

ಬೆಂಗಳೂರು: ವಾರ್ಷಿಕವಾಗಿ 12ಲಕ್ಷ ರೂ. ನಿಂದ 50ಲಕ್ಷ ರೂ. ವರೆಗೆ ಆದಾಯ ಗಳಿಸುವ ತೆರಿಗೆದಾರರ ಪ್ರಮಾಣದಲ್ಲಿ ಕರ್ನಾಟಕವು ದೇಶದ ಎಲ್ಲಾ ರಾಜ್ಯಗಳನ್ನು ಹಿಂದಿಕ್ಕಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಈ ಸಾಧನೆಗೆ ಭಾರತದ 'ಸಿಲಿಕಾನ್ ವ್ಯಾಲಿ' ಎಂದೇ ಖ್ಯಾತವಾದ ಬೆಂಗಳೂರಿನ ಕೊಡುಗೆ ಹೆಚ್ಚಾಗಿದೆ.

ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವಾಲಯವು ಈ ಸಂಬಂಧ ಅಂಕಿ - ಅಂಶವನ್ನು ಹಂಚಿಕೊಂಡಿದೆ. ಈ ಮಾಹಿತಿಯ ಪ್ರಕಾರ, ಕರ್ನಾಟಕದಲ್ಲಿ ಆದಾಯ ತೆರಿಗೆ ಸಲ್ಲಿಸುವ ಪ್ರತಿ ಐದು ಜನರಲ್ಲಿ ಒಬ್ಬರು ವಾರ್ಷಿಕವಾಗಿ 12 ಲಕ್ಷ ರೂ.ನಿಂದ 50 ಲಕ್ಷ ರೂ.ವರೆಗೆ ಆದಾಯವನ್ನು ಘೋಷಿಸಿದ್ದಾರೆ.

ಅಂದರೆ, ರಾಜ್ಯದ ಒಟ್ಟು ತೆರಿಗೆದಾರರಲ್ಲಿ ಶೇ.20.6ರಷ್ಟು ಜನರು ತಿಂಗಳಿಗೆ ಕನಿಷ್ಠ 1 ಲಕ್ಷ ರೂ.ಗಳಿಸುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳಿವೆ. ಅದರಲ್ಲಿ ಮುಖ್ಯವಾದುದು ಬೆಂಗಳೂರಿನಲ್ಲಿ ವೇಗವಾಗಿ ಬೆಳೆಯುತ್ತಿರುವ

ಮಾಹಿತಿ ತಂತ್ರಜ್ಞಾನ (ಐಟಿ), ಸ್ಟಾರ್ಟ್‌ಅಪ್‌ಗಳು, ಸೇವಾ ಮತ್ತು ಹಣಕಾಸು ವಲಯಗಳು. ಇವು ಈ ಬೆಳವಣಿಗೆಗೆ ಪ್ರಮುಖ ಕಾರಣಗಳಾಗಿವೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಈ ಪಟ್ಟಿಯಲ್ಲಿ ಕರ್ನಾಟಕದ ನಂತರದ ಸ್ಥಾನದಲ್ಲಿ ನೆರೆಯ ತೆಲಂಗಾಣ (ಶೇ. 19.8) ಮತ್ತು ಜಾರ್ಖಂಡ್ (ಶೇ. 19.5) ಇವೆ. ಈ ಎರಡು ರಾಜ್ಯಗಳು ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದರೆ, ಕರ್ನಾಟಕದ ಇನ್ನೊಂದು ನೆರೆಯ ರಾಜ್ಯ ತಮಿಳುನಾಡು (ಶೇ. 18.8) ನಾಲ್ಕನೇ ಸ್ಥಾನದಲ್ಲಿದೆ. ರಾಷ್ಟ್ರ ರಾಜಧಾನಿ ಪ್ರದೇಶ ದೆಹಲಿ (ಶೇ. 17.6) ಐದನೇ ಸ್ಥಾನದಲ್ಲಿದೆ. ದೇಶದಾದ್ಯಂತ ಸರಾಸರಿ ಶೇ. 14.1ರಷ್ಟು ತೆರಿಗೆದಾರರು ಈ 1 ಲಕ್ಷ ರೂ.ನಿಂದ 50 ಲಕ್ಷ ರೂ. ವಾರ್ಷಿಕ ಆದಾಯದ ಗುಂಪಿನಲ್ಲಿರುವುದಾಗಿ ವರದಿ ಹೇಳಿದೆ. ವಿಶೇಷವೆಂದರೆ, ಹೆಚ್ಚಿನ ಆರ್ಥಿಕ ಚಟುವಟಿಕೆಗಳನ್ನು ಹೊಂದಿರುವ ಗುಜರಾತ್ ರಾಜ್ಯವು ಈ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ನಮ್ಮ ಒಬ್ಬ ಪ್ರತಿಷ್ಠಿತ ಗ್ರಾಹಕರು ಕಲ್ಯಾಣ ಮಂಟಪ ಕಟ್ಟಲು ರೂ.2.00 ಕೋಟಿ ಸಾಲ ಕೇಳಿದ್ದಾರೆ. ದೇಣಿಗೆ ಸಂಗ್ರಹದಿಂದ ಇದುವರೆಗೆ ಕಟ್ಟಡ ಕೆಲಸ ಸಾಕಷ್ಟು ಮುಗಿದಿದೆ. ಬ್ಯಾಂಕು ಕಲ್ಯಾಣ ಮಂಟಪಕ್ಕೆ ಅಡಮಾನ ಸಾಲ ನೀಡಬಹುದೇ? ಹೌದಾದರೆ, ಸಾಲದ ಗರಿಷ್ಠ ಮೊತ್ತ ಎಷ್ಟು ?

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಬಿಜಾಪುರ ಜಿಲ್ಲೆ.

ಉತ್ತರ : ಕಲ್ಯಾಣ ಮಂಟಪ ಕಟ್ಟಲು ನೀಡುವ ಸಾಲವನ್ನು ವೈಯಕ್ತಿಕ ಗೃಹ ಸಾಲವನ್ನು ಹೊರತುಪಡಿಸಿದ ರಿಯಲ್ ಎಸ್ಟೇಟ್ ಸಾಲವೆಂದು ಕರೆಯುತ್ತಾರೆ.

ವೈಯಕ್ತಿಕ ಗೃಹ ಸಾಲಗಳನ್ನು ಹೊರತುಪಡಿಸಿದ ರಿಯಲ್ ಎಸ್ಟೇಟ್ ಸಾಲದ ಒಟ್ಟು ಮಿತಿ ಬ್ಯಾಂಕಿನ ಸಾಲ ಮತ್ತು ಮುಂಗಡದ ಶೇ.5ರಷ್ಟನ್ನು ಮೀರಬಾರದು. ಒಬ್ಬ ಗ್ರಾಹಕನಿಗೆ ಬ್ಯಾಂಕಿನ ಶ್ರೇಣಿ 1 ಬಂಡವಾಳದ ಶೇ.15ರಷ್ಟನ್ನು ಸಾಲವಾಗಿ ನೀಡಬಹುದು. ಗ್ರಾಹಕ ಬಯಸಿದ ರೂ.2 ಕೋಟಿ ಸಾಲ ನಿಮ್ಮ ಬ್ಯಾಂಕಿನ ಶ್ರೇಣಿ 1 ಬಂಡವಾಳದ ಶೇ.15ರಷ್ಟನ್ನು ಮೀರದಿದ್ದರೆ, ಸಾಲದ ಮೌಲ್ಯಮಾಪನದ ನಂತರ ಸಾಲವನ್ನು ನೀಡಬಹುದು.

02. ಶೇವಣಿ ಭದ್ರತಾ ಸಾಲಗಳನ್ನು ನೀಡುವಾಗ ಸಾಲದ ಮೇಲೆ ಬ್ಯಾಂಕು ನಿಗದಿಪಡಿಸಬೇಕಾದ ಬಡ್ಡಿ ದರಗಳ ಬಗ್ಗೆ ಸೂಕ್ತ ಸಲಹೆಯನ್ನು ನೀಡಲು ಕೋರುತ್ತೇವೆ.

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಬೆಂಗಳೂರು.

ಉತ್ತರ: ತಮ್ಮ ಬ್ಯಾಂಕಿನ ಶೇವಣಿಯನ್ನು ಭದ್ರತೆಯಾಗಿಟ್ಟು ನೀಡುವ ಸಾಲದ ಮೇಲಿನ ಬಡ್ಡಿಯನ್ನು ನಿಗದಿಪಡಿಸುವ ಪೂರ್ಣ ಸ್ವಾತಂತ್ರ್ಯ ಬ್ಯಾಂಕಿಗೆ ಇದೆ. ಸಾಮಾನ್ಯವಾಗಿ ಶೇವಣಿ ಸಾಲದ ಮೇಲಿನ ಬಡ್ಡಿ ದರವು ಶೇವಣಿಗೆ ನೀಡುವ ಬಡ್ಡಿ ದರಕ್ಕಿಂತ ಶೇ.1 ರಿಂದ 2ರಷ್ಟು ಹೆಚ್ಚಿಗೆ ಇರುತ್ತದೆ.

ಹೊಸ ಜಿಎಸ್‌ಟಿ 2.0 ವ್ಯವಸ್ಥೆ : ಆರೋಗ್ಯ ಮತ್ತು ಜೀವ ವಿಮೆ ಮೇಲೆ ಶೂನ್ಯ ತೆರಿಗೆ ಸಾಧ್ಯತೆ

ನವದೆಹಲಿ: ಮಧ್ಯಮ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಮತ್ತಷ್ಟು ರಿಲೀಫ್ ನೀಡುವ ನಿಟ್ಟಿನಲ್ಲಿ ಸರಕು ಮತ್ತು ಸೇವಾ-ಜಿಎಸ್‌ಟಿ ತೆರಿಗೆ ಸ್ಲಾಬ್ ನಲ್ಲಿ ಭಾರೀ ಕಡಿತ ಮಾಡಲು ಜಿಎಸ್‌ಟಿ ಕೌನ್ಸಿಲ್ ಸಭೆ ಅನುಮೋದನೆ ನೀಡಿರುವುದಾಗಿ ವರದಿಯಾಗಿದೆ.

ಇತ್ತೀಚೆಗೆ ನಡೆದ ರಾಜ್ಯ ಸಚಿವರನ್ನೊಳಗೊಂಡ ಸಮಿತಿ ಸಭೆಯಲ್ಲಿ ನಾಲ್ಕು ದರಗಳ ವ್ಯವಸ್ಥೆಯನ್ನು ಎರಡು ಪ್ರಮುಖ ಸ್ಲಾಬ್‌ಗಳಾದ ಶೇ.5 ಮತ್ತು ಶೇ.18ಕ್ಕೆ ಇಳಿಕೆ ಮಾಡಲು ಅನುಮೋದನೆ ನೀಡಿದೆ. ಜಿಎಸ್‌ಟಿ 2.0 ಎಂದು ಕರೆಯಲಾಗುವ ಈ ಕ್ರಮದಿಂದಾಗಿ ಹಲವು ಅಗತ್ಯ ವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಲಿದೆ.

ಸದ್ಯ ಶೇ.5, ಶೇ.12, ಶೇ.18 ಮತ್ತು ಶೇ.28 ರಂತೆ ನಾಲ್ಕು ವಿಭಿನ್ನ ದರಗಳಲ್ಲಿ ಜಿಎಸ್‌ಟಿಯನ್ನು ಹಾಕಲಾಗುತ್ತಿದೆ. ನೂತನ ವ್ಯವಸ್ಥೆಯಡಿ ಶೇ.12 ಮತ್ತು ಶೇ.28ರಷ್ಟು ಸ್ಲಾಬ್‌ಗಳನ್ನು ರದ್ದುಗೊಳಿಸಲಾಗುತ್ತದೆ. ಇದರಿಂದಾಗಿ ಸರಕು ಮತ್ತು ಸೇವೆಗಳಿಗೆ ಶೇ.5ರಷ್ಟು ಮತ್ತು ಶೇ. 18 ರಷ್ಟು ತೆರಿಗೆ ನೀಡಬೇಕಾಗುತ್ತದೆ.

ತಂಬಾಕು ಮತ್ತು ಕೆಲವು ಐಷಾರಾಮಿ ವಸ್ತುಗಳಂತಹ ಮೇಲಿನ ಶೇ. 40 ರಷ್ಟು ತೆರಿಗೆ ಮುಂದುವರೆಯುತ್ತದೆ. ಅಲ್ಲದೇ ಐಷಾರಾಮಿ ಕಾರುಗಳನ್ನು ಶೇ. 40 ರಷ್ಟು ತೆರಿಗೆ ವ್ಯಾಪ್ತಿಗೆ ತರಲು ಸಮಿತಿ ಶಿಫಾರಸು ಮಾಡಿದೆ.

ನೂತನ ಯೋಜನೆ ಪ್ರಕಾರ, ಈ ಹಿಂದೆ ಶೇ. 12 ರಷ್ಟು ತೆರಿಗೆ ವಿಧಿಸಲಾಗುತ್ತಿದ್ದ ಶೇ.99 ರಷ್ಟು ಸರಕುಗಳು ಈಗ ಶೇ.5 ರಷ್ಟು ಕಡಿಮೆ ಸ್ಲಾಬ್‌ಗೆ ಹೋಗುತ್ತವೆ. ಅಂತೆಯೇ ಶೇ.28 ರಷ್ಟು ತೆರಿಗೆ ವಿಧಿಸಲಾಗುತ್ತಿದ್ದ ಶೇ. 90 ರಷ್ಟು ಸರಕುಗಳು ಶೇ.18ರ ಸ್ಲಾಬ್ ಗೆ ಬದಲಾಗುತ್ತವೆ.

ಕೇಂದ್ರ ಸರ್ಕಾರದ ಪ್ರಸ್ತಾವಿತ ಸರಕು ಮತ್ತು ಸೇವಾ ತೆರಿಗೆ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಪ್ರಸ್ತುತ ಶೇಕಡಾ 18ರಷ್ಟು ತೆರಿಗೆ ವಿಧಿಸಲಾಗುವ ವೈಯಕ್ತಿಕ ಆರೋಗ್ಯ ಮತ್ತು ಜೀವ ವಿಮಾ ಪ್ರೀಮಿಯಂಗಳ ಮೇಲೆ ಶೂನ್ಯ ತೆರಿಗೆಗೆ ಹೆಚ್ಚಿನ ರಾಜ್ಯಗಳು ಒಪ್ಪಿಕೊಂಡಿವೆ ಎಂದು ಬಿಹಾರ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ವಿಮೆಯ ಕುರಿತಾದ ಸಚಿವರ ಗುಂಪಿನ ಸಭೆಯ ನಂತರ ತಿಳಿಸಿದ್ದಾರೆ. ಸಂಪೂರ್ಣ ವಿನಾಯಿತಿಯ ವಿಮಾದಾರರಿಗೆ ಕಾರ್ಯಾಚರಣೆಯ ವೆಚ್ಚಗಳ ಮೇಲಿನ ಇನ್‌ಸುರೆನ್ಸ್ ತೆರಿಗೆ ಕ್ರೆಡಿಟ್‌ಗಳನ್ನು ನೀಡುವುದಿಲ್ಲ, ಇದು ಹೆಚ್ಚಿನ ಪ್ರೀಮಿಯಂಗಳು ಅಥವಾ ಕಡಿಮೆ ಏಜೆಂಟ್ ಕಮಿಷನ್‌ಗಳಿಗೆ ಕಾರಣವಾಗಬಹುದು.

ಕಡಿಮೆ ಜಿಎಸ್‌ಟಿಯ ಲಾಭವನ್ನು ಕಂಪನಿಗಳು ಉಳಿಸಿಕೊಳ್ಳುವ ಬದಲು ಗ್ರಾಹಕರಿಗೆ ವರ್ಗಾಯಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಕಾರ್ಯವಿಧಾನಗಳನ್ನು ಬಯಸುತ್ತದೆ ಎಂದು ತೆಲಂಗಾಣ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಹೇಳಿದರು. ವಿಮೆಯ ಮೇಲಿನ ಜಿಎಸ್‌ಟಿಯನ್ನು ಶೂನ್ಯಕ್ಕೆ ಇಳಿಸಿದರೆ ಸುಮಾರು 10,000 ಕೋಟಿ ಆದಾಯ ನಷ್ಟವಾಗಬಹುದು ಎಂದು ಅವರು ಅಂದಾಜಿಸಿದ್ದಾರೆ.

ಹಣಕಾಸು ಸಚಿವಾಲಯದ ವಿವರವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿದ ನಂತರ ಸಚಿವರು ನೂತನ ತೆರಿಗೆ ವ್ಯವಸ್ಥೆ ಜಾರಿಗೆ ಅನುಮೋದನೆ ನೀಡಿದ್ದಾರೆ. ಆರೋಗ್ಯ ಮತ್ತು ಜೀವ ವಿಮೆಯನ್ನು ವಿನಾಯಿತಿ ನೀಡುವ ಕೇಂದ್ರದ ಯೋಜನೆಯನ್ನು ಸಹ ಸಚಿವರ ಗುಂಪಿನ ಸಭೆ ಚರ್ಚಿಸಿದೆ ಎನ್ನಲಾಗಿದೆ. ಒಂದು ವೇಳೆ ಇದಕ್ಕೂ ಅನುಮೋದನೆಯಾಗಿದ್ದರೆ ಪಾಲಿಸಿದಾರರು ಇನ್ನು ಮುಂದೆ ತಮ್ಮ ಪ್ರೀಮಿಯಂಗಳ ಮೇಲೆ ಜಿಎಸ್‌ಟಿ ಪಾವತಿಸುವ ಅಗತ್ಯ ಇರುವುದಿಲ್ಲ.





ಒನ್ ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಸಾಮಾಜಿಕ ಜಾಲತಾಣಗಳ ಅತಿ ಬಳಕೆ, ಆರ್ಥಿಕ ಲಾಭದ ಆಸೆ, ಡಿಜಿಟಲ್ ಪಾವತಿ ವಿಧಾನಗಳ ವಿಸ್ತರಣೆ ಸೇರಿದಂತೆ ನಾನಾ ಕಾರಣಗಳಿಂದ ಸೈಬರ್ ವಂಚನೆಗಳ ಪ್ರಕರಣ ಪ್ರಮಾಣ ಹೆಚ್ಚಾಗುತ್ತಿದ್ದು, ಕಳೆದ ಎರಡು ವರ್ಷಗಳಲ್ಲಿ 1265 ಪ್ರಕರಣ ದಾಖಲಾಗಿದ್ದು, ಬರೋಬ್ಬರಿ ರೂ. 272 ಕೋಟಿ ವಂಚನೆಯಾಗಿದೆ.
- ಗದಗದ ಸಮೀಪದ ಡಂಬಳದಲ್ಲಿ ಹೊಯ್ಸಳರು ನಿರ್ಮಿಸಿದ ಜಪದ ಬಾವಿ ಇದೆ. ಇದರ ಪವಿತ್ರತೆ, ಪ್ರಾಚೀನ ಕಾಲದಲ್ಲಿ ಬಳಸಲಾದ ತಂತ್ರಜ್ಞಾನ ಮತ್ತು ದರ ಯೋಜನೆ, ಕಲಾವಂತಿಕೆ, ಕುಶಲಕರ್ಮಗಳ ಕೌಶಲ್ಯ ಮತ್ತು ವಾಸ್ತುಶೈಲಿಯ ರಚನೆ ಆಶ್ಚರ್ಯ ಚಕಿತಗೊಳಿಸುತ್ತಿದೆ. ಬಾವಿಯ ಸುತ್ತಲೂ 21 ಗುಹೆಗಳಿದ್ದು, 19 ಗುಹೆಗಳು ಉತ್ತಮ ಸ್ಥಿತಿಯಲ್ಲಿದ್ದು, ಒಂದು ಗುಹೆಯಲ್ಲಿ ಒಬ್ಬ ವ್ಯಕ್ತಿ ಮಾತ್ರ ಕುಳಿತು ಜಪ ಮಾಡಲು ಸಾಧ್ಯ.
- ಪುತ್ತೂರಿನ ಬೈತಡ್ಡದ ಬಿ.ಕಾಂ. ಪದವೀಧರೆ, 22 ವರ್ಷದ ಫಾತಿಮಾ ಸಜಿಲಾ ಅವರು ಸಾಂಪ್ರದಾಯಿಕ ಶಾಯಿ ಮತ್ತು ಕಲಾಮ್ ಬಳಸಿ 302 ದಿನಗಳ ಅವಧಿಯಲ್ಲಿ ಸಂಪೂರ್ಣ ಕುರಾನ್ ಅನ್ನು ಕೈಬರಹದಲ್ಲಿ

- ಬರೆದಿದ್ದಾರೆ. 22x14 ಅಳತೆ ಮತ್ತು 13.8 ಕೆಜಿ ತೂಕದ ಅಂತಿಮ ಹಸ್ತಪ್ರತಿ ಅವರ ಬದ್ಧತೆ ಮತ್ತು ಶಿಸ್ತಿಗೆ ಸಾಕ್ಷಿಯಾಗಿದೆ.
- ಅಮೆರಿಕದ ಓಪನ್ ಎಫ್ ಕಂಪನಿ ಈ ವರ್ಷಾಂತ್ಯದ ವೇಳೆಗೆ ನವದೆಹಲಿಯಲ್ಲಿ ತನ್ನ ಮೊದಲ ಕಚೇರಿ ಸ್ಥಾಪಿಸಲು ನಿರ್ಧರಿಸಿದ್ದು, ಅದಕ್ಕಾಗಿ ಉದ್ಯೋಗಿಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಕಚೇರಿ ಸ್ಥಾಪನೆಯಿಂದ ಚಾಟ್‌ಜಿಪಿಟಿ ಬಳಸುವ ಲಕ್ಷಾಂತರ ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ವೃತ್ತಿಪರರು, ಡೆವಲಪರ್‌ಗಳು ಸೇರಿದಂತೆ ಬಳಕೆದಾರರಿಗೆ ಉತ್ತಮ ಸೇವೆ ನೀಡಲು ಸಾಧ್ಯ ಆಗುತ್ತದೆ ಎಂದು ಅದು ತಿಳಿಸಿದೆ.
- ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ದೇಶದ ಮುಖ್ಯಮಂತ್ರಿಗಳ ಆಸ್ತಿಯನ್ನು ಪಟ್ಟಿ ಮಾಡಿದ್ದು, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ರೂ. 931 ಕೋಟಿ ಆಸ್ತಿಯೊಂದಿಗೆ ಮತ್ತೊಮ್ಮೆ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಆಗಿ ಹೊರಹೊಮ್ಮಿದ್ದಾರೆ. ಹಾಗೂ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರು ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಯಾಗಿದ್ದಾರೆ.

ಹಿ ದು ಗ ರ ಅ ನಿ ಸಿ ಕೆ . . .



ಹೆಮ್ಮೆಪಡಬೇಕಾದ ವಿಷಯ : ಸ್ವಾತಂತ್ರ್ಯೋತ್ಸವದ ದಿನವೇ ಜನಿಸಿರುವ ತಮ್ಮ ಜನ್ಮ ದಿನಾಚರಣೆ ಆಚರಿಸಿಕೊಳ್ಳುವ ಶ್ರೀ ಎಚ್.ಕೆ. ಪಾಟೀಲರು ಅಂದು ಅಂಗಾಂಗ ದಾನ ಘೋಷಣೆ ಮಾಡುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದು ತಿಳಿದು ಅವರ ಬಗ್ಗೆ ಇದ್ದ ಅಭಿಮಾನ ಇಮ್ಮಡಿಸಿತು. ಅಂಗಾಂಗ ದಾನ ಜೊತೆಗೆ ಆ ಕುರಿತ ನೋಂದಣಿ ಅಭಿಯಾನವನ್ನೂ ನಡೆಸಿ, 1440 ಜನರನ್ನು ನೋಂದಣಿ ಮಾಡಿಸಿರುವುದು ಕೂಡ ಹೆಮ್ಮೆಪಡಬೇಕಾದ ವಿಷಯ.

► ಅರವಿಂದ ಕುಮಾರ್ ಎಸ್.ಎಂ., ಬೆಂಗಳೂರು

ಏರು ಮುಖದಲ್ಲೇ ಇವೆ : ಜುಲೈ ತಿಂಗಳಲ್ಲಿ ದೇಶದ ಚಿಲ್ಲರೆ ಹಣದುಬ್ಬರವು ಶೇ.1.55ಕ್ಕೆ ಇಳಿದಿದ್ದು, ಕಳೆದ ಎಂಟು ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ತಲುಪಿದೆ. ತರಕಾರಿ, ಧಾನ್ಯಗಳು ಸೇರಿದಂತೆ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಗಿರುವುದು ಹಣದುಬ್ಬರ ಇಳಿಕೆಗೆ ಕಾರಣವಾಗಿದೆ ಎಂದು ಸರಕಾರ ಹೇಳಿದೆ. ಆದರೆ ಯಾವುದೇ ಪದಾರ್ಥಗಳ ಬೆಲೆ ಇಳಿದಿರುವುದು ಗ್ರಾಹಕರ ಅನುಭವಕ್ಕೆ ಬಂದಿಲ್ಲ! ಎಲ್ಲದರ ಬೆಲೆಯೂ ಏರು ಮುಖದಲ್ಲೇ ಇವೆ.

► ಪಿ. ಕಾತ್ಯಯಿನಿ, ದಾವಣಗೆರೆ

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,
ಮುಖ್ಯಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.

Published at : # 132, K.H. Road, Bangalore - 560027.

Printed at : Navarathna Printers, #35, 3rd Cross, Sudhamanagar, Bangalore - 560027.